



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರ್ತಾಪತ್ರಿಕೆ

ಸಂಪುಟ : 32 | ಸಂಚಿಕೆ : 32 | 12 ನವೆಂಬರ್ 2025 | ಬುಧವಾರ | ಪುಟಗಳು : 8 | ಬೆಲೆ : 2/-



72ನೇ ಅಖಿಲ ಭಾರತ ಸಹಕಾರ ಸಭಾಕ: 14/11/2025

ಧ್ಯೇಯ : ಇತ್ಯಾದಿ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು



ದಿನಾಂಕ: 18/ 11/25 ರಂದು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು, ನೇತೃತ್ವದಲ್ಲಿ
ಸಹಕಾರ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ಸಬಲೀಕರಣ ವಿಷಯವಾಗಿ
ಹಾವೇರಿಯ ರಜನಿ ಸಭಾಂಗಣ, ಜಿ.ಜಿ.ಮಾಗಾವಿ ಚೇಂಬರ್ಸ್ ಹಿಂಭಾಗ, ದಾನೇಶ್ವರಿ ನಗರದಲ್ಲಿ
ಕಾರ್ಯಕ್ರಮ ನಡೆಯಲಿದೆ ಎಲ್ಲ ಸಹಕಾರಿಗಳಿಗೂ ಸ್ವಾಗತ

ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿಕೊಳ್ಳುವಂತೆ ನಿರ್ಮಲಾ ಸೀತಾರಾಮನ್ ಸೂಚನೆ



ಮುಂಬೈ: ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಭಾಷೆ ವಿಚಾರವಾಗಿ
ಸ್ಥಳೀಯರು ಮತ್ತು ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಯ ನಡುವೆ ಜಟಾಪಟಿಯ
ಘಟನೆಗಳು ಹೆಚ್ಚುತ್ತಿರುವ ಹೊತ್ತಿನಲ್ಲೇ, 'ಬ್ಯಾಂಕುಗಳು ಸ್ಥಳೀಯ ಭಾಷೆ
ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಅವರ ಸ್ಥಳೀಯ ಭಾಷಾ

ಜ್ಞಾನದ ಆಧಾರದಲ್ಲೇ ಅವರ ವೃತ್ತಿಪರತೆ ಅಳೆಯಬೇಕು' ಎಂದು ಕೇಂದ್ರ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಸಂಬಂಧ
ನೇಮಕಾತಿ ಹಾಗೂ ಮಾನವ ಸಂಪನ್ಮೂಲ ನೀತಿಗಳಲ್ಲಿ ಬದಲಾವಣೆಗೂ
ಅವರು ಸೂಚಿಸಿದ್ದಾರೆ.

12ನೇ ಎಸ್‌ಬಿಐ ಬ್ಯಾಂಕಿಂಗ್ ಮತ್ತು ಅರ್ಥಶಾಸ್ತ್ರ ಸಮಾವೇಶವನ್ನು
ಉದ್ದೇಶಿಸಿ ಮಾತನಾಡಿದ ಸೀತಾರಾಮನ್, 'ಪ್ರತಿಯೊಂದು ಶಾಖೆಯಲ್ಲಿ
ನೇಮಿಸಲಾಗುವ ಎಲ್ಲಾ ಸಿಬ್ಬಂದಿಗೆ ಅಲ್ಲಿನ ಜನ ಮತ್ತು ಅವರಾಡುವ
ಭಾಷೆಯನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯ ಇರಬೇಕು. ಬ್ಯಾಂಕಿನ ಹಿರಿಯ
ಅಧಿಕಾರಿಗಳಿಗೆ ಸ್ಥಳೀಯ ಭಾಷೆ ಬರದಿದ್ದರೂ, ಶಾಖೆಯ ಮಟ್ಟದಲ್ಲಿ ಉನ್ನತ
ಹುದ್ದೆಯಲ್ಲಿರುವವರು ಆ ರಾಜ್ಯದ ಭಾಷೆಯನ್ನು ಅರಿತಿರುವುದು ಕಡ್ಡಾಯ.
ಇದೇ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು' ಎಂದರು.

"ಯಾವುದೇ ಶಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅಲ್ಲಿನ ಗ್ರಾಹಕರನ್ನು

3ನೇ ಪುಟಕ್ಕೆ...

ದಕ್ಷಿಣ ಭಾರತ ಪಟ್ಟಣ ಸಹಕಾರ ಬ್ಯಾಂಕಿಂಗ್ ಸಮ್ಮಿತ್ 2025

ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾಹಿತಿ ತಂತ್ರಜ್ಞಾನ ಪೂರಕ ; ಶಾಸಕ ಶ್ರೀ ಜಿ.ಡಿ. ಹರೀಶ್‌ಗೌಡ



ಮೈಸೂರು: ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು / ಉಪಾಧ್ಯಕ್ಷರು
/ ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು
ಅಧಿಕಾರಿಗಳಿಗೆ ಹಾಗೂ ಮಾಹಿತಿ ತಂತ್ರಜ್ಞಾನ ಅಧಿಕಾರಿಗಳಿಗೆ ಮಾಹಿತಿ

ತಂತ್ರಜ್ಞಾನ ವಿಷಯವಾಗಿ ದಿನಾಂಕ: 03.11.2025ರಂದು ಮೈಸೂರಿನಲ್ಲಿ
ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದಿಂದ ಕ್ರಿಸ್ತ
4ನೇ ಪುಟಕ್ಕೆ...



ನವೆಂಬರ್ 19ರಂದು ಗೃಹಲಕ್ಷ್ಮೀಯಲಿಗಾಗಿ ಸಹಕಾರ
ಸಂಘ ಆರಂಭಿಸಲಾಗುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ

5



ಗ್ರಾಹಕ ಸಂಪರ್ಕದಲ್ಲಿ ಸ್ಥಳೀಯ ಭಾಷೆಯ
ಪ್ರಾಮುಖ್ಯತೆ: ಲಿಸರ್ನ್ ಬ್ಯಾಂಕಿನ ನಿರ್ದೇಶನ

6



ನಿಮ್ಮ ಪ್ರಶ್ನೆ -
ನಮ್ಮ ಉತ್ತರ

7

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ನೆಹರೂರವರನ್ನು ನಾವೆಲ್ಲ ಹೆಮ್ಮೆಯಿಂದ ಸ್ಮರಿಸೋಣ

ಇತ್ತೀಚೆಗೆ ಅಮೇರಿಕಾದ ನ್ಯೂಯಾರ್ಕ್‌ನ ಚುನಾವಣೆಯಲ್ಲಿ ಗೆದ್ದ ಯುವ ನೇತಾರರೊಬ್ಬರು ತಮ್ಮ ಗೆಲುವಿಗೆ ಕಾರಣರಾದ ಜನರನ್ನು ಉದ್ದೇಶಿಸಿ, “ಇಂಡಿಯಾದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಾತುಗಳನ್ನು ನಾನು ಇಂದು ನೆನಪಿಸಿಕೊಳ್ಳುತ್ತೇನೆ. ಒಂದು ಕ್ಷಣ ಬರುತ್ತದೆ, ಇತಿಹಾಸದಲ್ಲಿ ಅವರೊಂದಿಗೆ ನಾವು ಹಲೆಯದರಿಂದ ಹೊಸದಕ್ಕೆ ಹೆಜ್ಜೆ ಹಾಕಿದಾಗ, ಒಂದು ಯುಗ ಕೊನೆಗೊಂಡು ದೀರ್ಘಕಾಲ ನಿಗ್ರಹಿಸಲ್ಪಟ್ಟ ರಾಷ್ಟ್ರದ ಆತ್ಮವು ತನ್ನ ಧ್ವನಿಯನ್ನು ಕಂಡುಕೊಳ್ಳುತ್ತದೆ. ಇಂದು ರಾತ್ರಿ, ನಾವು ಹಲೆಯದರಿಂದ ಹೊಸದಕ್ಕೆ ಹೆಜ್ಜೆ ಹಾಕಿದ್ದೇವೆ” ಎಂದು ಹೇಳಿದ್ದನ್ನು ಕೇಳಿ ನನ್ನ ಮನಸ್ಸು ಹಿಗ್ಗಿತು.

ನಮ್ಮ ದೇಶದ ಯುವಜನರು ನೆಹರೂರವರನ್ನು, ಅವರ ಮಾತುಗಳನ್ನು ಮರೆತಂತೆ ಕಾಣುತ್ತಿದೆ. ಆದರೆ ಅದೇ ಹೊತ್ತಿನಲ್ಲಿ ದೂರದ ದೇಶದ ಯುವ ನೇತಾರರೊಬ್ಬ ನೆಹರೂ ಅವರು, ದೇಶ ಸ್ವತಂತ್ರಗೊಂಡು ನಂತರ ಪಾರ್ಲಿಮೆಂಟಿನಲ್ಲಿ ಆಡಿದ ಮಾತುಗಳನ್ನು ನೆನಪಿಸಿಕೊಂಡಿದ್ದು ನನಗೆ ವಿಶೇಷವೆನಿಸುತ್ತದೆ. ದೇಶದ ಮೊದಲ ಪ್ರಧಾನಿಯಾಗಿದ್ದ ನೆಹರೂ ಅವರ ಮುಂದೆ ಭವ್ಯ ಭಾರತವನ್ನು ರೂಪಿಸುವ ಸವಾಲಿತ್ತು. ಅದಕ್ಕಾಗಿ ಅವರು ಮೊದಲು ಕೈಗಾರಿಕೆ, ಕೃಷಿ ಇತ್ಯಾದಿ ವಲಯಗಳೊಂದಿಗೆ ಶಿಕ್ಷಣ ಕ್ಷೇತ್ರವನ್ನು ಆಧುನಿಕಗೊಳಿಸಲು ಭದ್ರ ಬುನಾದಿ ಹಾಕಿದರು.

ನೆಹರೂ ಅವರು ಶಿಕ್ಷಣದಿಂದಲೇ ಮುಂದಿನ ಯುವ ಜನಾಂಗದಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಮೂಡಿಸಲು ಸಾಧ್ಯವೆಂದು ಭಾವಿಸಿದ್ದರು. ವಿಜ್ಞಾನ ಮತ್ತು ತಂತ್ರಜ್ಞಾನದ ಮಹತ್ವವನ್ನು ಅರಿತಿದ್ದ ಅವರು, ಐಟಿ, ಐಐಎಂ ಮತ್ತು ವೈಜ್ಞಾನಿಕ, ಭಾಷಾಶಾಸ್ತ್ರ ಸಂಶೋಧನಾ ಸಂಸ್ಥೆಗಳಿಗೆ ಅಡಿಗಲ್ಲು ಹಾಕಿದರು. ಇದು ಆಧುನಿಕ ಭಾರತ ಕಟ್ಟಲು ಅಗತ್ಯವಾದ ನುರಿತ ಯುವ ಮಾನವ ಸಂಪನ್ಮೂಲವನ್ನು ಒದಗಿಸಿತು.

ಉನ್ನತ ಶಿಕ್ಷಣ ಪಡೆದ ವ್ಯಕ್ತಿಯೊಬ್ಬನಿಂದ ದೇಶದ ಸಮಗ್ರ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದು ನೆಹರೂ ಅವರು ಭಾವಿಸಿದ್ದರು. ಶಿಕ್ಷಣದಿಂದ ಕೇವಲ ಜ್ಞಾನಾರ್ಜನೆ ಮಾತ್ರವಲ್ಲ, ಸಾಮಾಜಿಕ ಜವಾಬ್ದಾರಿ, ಸಹಬಾಳ್ವೆ ಮತ್ತು ಸಹಿಷ್ಣುತೆ, ಸೌಹಾರ್ದ ಇತ್ಯಾದಿ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು ಸಾಧ್ಯವೆಂದು ಅರಿತಿದ್ದ ನೆಹರೂ ಜಾತ್ಯತೀತ, ವೈಚಾರಿಕ ಮತ್ತು ಸಮಾನತೆಯ ಆಧಾರದ ಮೇಲೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಹುಟ್ಟು ಹಾಕಿದರು. ಅವರ ಈ ದೂರದೃಷ್ಟಿಯ ಫಲವಾಗಿಯೇ ಇಂದು ದೇಶದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ನಮ್ಮ ಪ್ರತಿಭೆಗಳು ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಅದಕ್ಕಾಗಿಯೇ ನೆಹರೂ ಅವರನ್ನು ಆಧುನಿಕ ಭಾರತದ ನವ ಶಿಲ್ಪಿ ಎಂದೇ ಬಣ್ಣಿಸಲಾಗಿದೆ.

ಇವೆಲ್ಲದರೊಂದಿಗೆ, ಪ್ರತೀ ಗ್ರಾಮದಲ್ಲಿ ಒಂದು ಪಂಚಾಯಿತ, ಒಂದು ಸಹಕಾರ ಸಂಘ ಹಾಗೂ ಒಂದು ಪ್ರಾಥಮಿಕ ಶಾಲೆ ಇದ್ದಲ್ಲಿ ಅದ್ಭುತ ಯಶಸ್ಸು ಸಾಧಿಸಬಹುದು ಎಂದು ಅವರು ನಂಬಿದ್ದರ ಫಲವಾಗಿಯೇ ಸಹಕಾರ ಕ್ಷೇತ್ರ ಇಂದು ಬೃಹತ್ತಾಗಿ ಬೆಳೆದಿದೆ. ಇಂದು 72ನೇ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಬನ್ನಿ ಎಲ್ಲರೂ ಸಪ್ತಾಹವನ್ನು ಸಂಭ್ರಮ ಸಡಗರದಿಂದ ಆರ್ಥಪೂರ್ಣವಾಗಿ ಆಚರಿಸೋಣ. ಅದರೊಂದಿಗೆ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ನೆಹರೂರವರನ್ನು ನಾವೆಲ್ಲ ಹೆಮ್ಮೆಯಿಂದ ಸ್ಮರಿಸೋಣ.

» ಎಚ್.ಕೆ. ಪಾಟೀಲ

ಆಧಾರ್- ಪ್ಯಾನ್ ಲಿಂಕ್ ಮಾಡಲು ಡಿ.31 ಕೊನೆ ದಿನ

ನವದೆಹಲಿ: ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅನ್ನು 2025ರ ಡಿಸೆಂಬರ್ 31ರ ಒಳಗೆ ಲಿಂಕ್ ಮಾಡದಿದ್ದರೆ ಅಂಥವರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಧಿಸಿದ್ದ ಗಡುವನ್ನು ಮಂಡಳಿಯು ಹಲವು ಬಾರಿ ವಿಸ್ತರಣೆ ಮಾಡಿದ್ದು, ಇದೀಗ ಮುಂಬರುವ ಈ ಗಡುವಿನ ಒಳಗೆ ಲಿಂಕ್ ಮಾಡದವರು ದಂಡ ಪಾವತಿಸುವ ಮೂಲಕ ಲಿಂಕ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಅಲ್ಲದೇ ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು, ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರಿಸುವುದಿಲ್ಲ. ಹಾಗಾಗಿ ಯಾವುದೇ ದಂಡವಿಲ್ಲದೆ ಆಧಾರ್ ಅನ್ನು ಪ್ಯಾನ್ ಜೊತೆ ಲಿಂಕ್ ಮಾಡಲು ಕೊನೆಯ ದಿನಾಂಕ ಡಿಸೆಂಬರ್ 31, 2025 ಆಗಿದೆ. ಆಧಾರ್ ಜೊತೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಮುಂದಿನ ವರ್ಷದಿಂದ ನಿಷ್ಕ್ರಿಯವಾಗುತ್ತವೆ. ಪ್ಯಾನ್ ಮಾಡಲು ಆಧಾರ್ ಕಡ್ಡಾಯಗೊಳಿಸುವುದರಿಂದ ನಕಲಿ ಪ್ಯಾನ್ ಕಾರ್ಡ್‌ಗಳ ವಹಿವಾಟುಗಳನ್ನು ತಡೆಯಬಹುದಾಗಿದೆ.

ಪ್ಯಾನ್ ಆಧಾರ್ ಲಿಂಕ್ ಮಾಡುವ ವಿಧಾನ ಹೇಗೆ?

ಮೊದಲನೆಯದಾಗಿ ಪ್ಯಾನ್ ಕಾರ್ಡ್ ಹೊಂದಿರುವವರು ಆದಾಯ ತೆರಿಗೆಯ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಬೇಕು. ಬಳಕೆದಾರ ಐಡಿ, ಪಾಸ್‌ವರ್ಡ್ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಲಾಗ್‌ಇನ್ ಮಾಡಿ. ನಂತರ ನಿಮ್ಮ ಮುಂದೆ ಪಾಪ್ ಅಪ್ ವಿಂಡೋ ತೆರೆದುಕೊಳ್ಳುತ್ತದೆ. ಅದರಲ್ಲಿ ಆಧಾರ್‌ಗೆ ಲಿಂಕ್ ಮಾಡಲಾದ ಪ್ಯಾನ್ ಆಯ್ಕೆಯು ಗೋಚರಿಸುತ್ತದೆ.

ಈ ಆಯ್ಕೆಯಲ್ಲಿ, ನಿಮ್ಮ ಪ್ಯಾನ್ ಪ್ರಕಾರ, ನಿಮ್ಮ ಹೆಸರು, ಹುಟ್ಟಿದ ದಿನಾಂಕ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಈಗಾಗಲೇ ಭರ್ತಿ ಆಗಿರುತ್ತದೆ. ಇದರ ನಂತರ ಲಿಂಕ್‌ನು ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಇಷ್ಟಲ್ಲಾ ಮಾಡಿದ ನಂತರ, ನಿಮಗೆ ಮೆಸೇಜ್‌ವಾರಿ ಬರುತ್ತದೆ, ಅದರಲ್ಲಿ ನಿಮ್ಮ ಪ್ಯಾನ್ ಮತ್ತು ಆಧಾರ್ ಅನ್ನು ಯಶಸ್ವಿಯಾಗಿ ಲಿಂಕ್ ಮಾಡಲಾಗಿದೆ ಎಂದು ತೋರಿಸುತ್ತದೆ.

ಸುಮಾರು 605 ದಶಲಕ್ಷ ಜನರು ಈಗಾಗಲೇ ತಮ್ಮ ಆಧಾರ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ.

ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರರಿಗಾಗಿ ನೇಮಿಸಿಕೊಳ್ಳುವಂತೆ ಸೂಚನೆ

ಅರ್ಥ ಮಾಡಿಕೊಳ್ಳಬೇಕು. ಅವರ ಭಾಷೆಯಲ್ಲಿ ಮಾತನಾಡಬೇಕು. ಸಂವಹನದಲ್ಲಿ ತೊಡಕು ಉಂಟಾದರೆ ಗ್ರಾಹಕರೊಂದಿಗೆ ಯೋಗ್ಯ ಸಂಪರ್ಕವೇ ಏರ್ಪಡುವುದಿಲ್ಲ.” ಎಂದು ಅಭಿಪ್ರಾಯಪಟ್ಟ ನಿರ್ಮಲಾ ಸೀತಾರಾಮನ್, “ಬ್ಯಾಂಕುಗಳು ತಮ್ಮ ಸಿಬ್ಬಂದಿಗಳ ದಕ್ಷತೆಯನ್ನು ಮಾಪನ ಮಾಡುವಾಗ ಸ್ಥಳೀಯ ಭಾಷೆ ತಿಳಿದವರ ಮನದಂಡವನ್ನು ನಾನು ಬಲವಾಗಿ ಬೆಂಬಲಿಸುವೆ,” ಎಂದು ತಿಳಿಸಿದ್ದಾರೆ.

ಸ್ಥಳೀಯ ಗ್ರಾಹಕರ ಮಹತ್ವ ಮತ್ತು ಅವರೊಂದಿಗೆ ಸಂಪರ್ಕದಲ್ಲಿರುವುದರ ಅಗತ್ಯ: ಸ್ಥಳೀಯ ಗ್ರಾಹಕರ ಮಹತ್ವ ಮತ್ತು ಅವರೊಂದಿಗೆ ಸಂಪರ್ಕದಲ್ಲಿರುವುದರ ಅಗತ್ಯತೆಯನ್ನೂ ಸಚಿವ ವಿವರಿಸಿದರು. ‘ಬ್ಯಾಂಕಿನ ಬೆಳವಣಿಗೆಗಾಗಿ ಸ್ಥಳೀಯ ಗ್ರಾಹಕರೊಂದಿಗೆ ಸಂಪರ್ಕದಲ್ಲಿರುವುದು ಅಗತ್ಯ. ಮೊದಲೆಲ್ಲಾ ಅಧಿಕಾರಿಗಳಿಗೆ ಗ್ರಾಹಕರು ಮತ್ತು ಅವರ ಸಾಲ ಪಡೆದ ಅರ್ಹತೆಗಳ ಅರಿವಿರುತ್ತಿತ್ತು. ಆದರೆ, ಇಂದು ಬ್ಯಾಂಕ್ ಸಿಬ್ಬಂದಿಗಳಿಗೆ ತಮ್ಮ ಗ್ರಾಹಕರ ಪರಿಚಯವೇ ಇಲ್ಲದಂತಾಗಿದೆ. ತಂತ್ರಜ್ಞಾನ ಅಗತ್ಯವಾಗಿದ್ದರೂ, ಎಲ್ಲಾ ಕೆಲಸಗಳಿಗೆ ಅವನ್ನೇ ಅವಲಂಬಿಸುವುದು ಸಲ್ಲದು. ಕೆಲ ಸಂದರ್ಭಗಳಲ್ಲಿ ಸಿಬ್ಬಂದಿ ಖುದ್ದಾಗಿ ಜನರೊಂದಿಗೆ ಮಾತನಾಡುವುದು ಅಗತ್ಯ. ಇದಕ್ಕೆ ಭಾಷೆ ಮುಖ್ಯ. ಹಿಂದಿ, ಇಂಗ್ಲಿಷ್‌ಗಳನ್ನು ಬಲ್ಲವರಾಗಿದ್ದರೂ, ಮಾತೃಭಾಷೆಯಲ್ಲಿ ಮಾತನಾಡಿದಾಗ ಗ್ರಾಹಕರಿಗೆ ಆನಂದವಾಗುತ್ತದೆ’ ಎಂದು ಅವರು ಹೇಳಿದರು.

ಬಾಹ್ಯ ಕ್ರೆಡಿಟ್ ಮಾಹಿತಿ: ‘ಗ್ರಾಹಕರ ಮಾಹಿತಿಗಾಗಿ ಬ್ಯಾಂಕುಗಳಿಗೆ ಬಾಹ್ಯ ಕ್ರೆಡಿಟ್ ಮಾಹಿತಿ ಕಂಪನಿಗಳನ್ನು ಅವಲಂಬಿಸಿವೆ. ಇದರಿಂದಾಗಿ ಸಾಲಗಳು ತಿರಸ್ಕೃತಗೊಳ್ಳುವ ಸಾಧ್ಯತೆಯಿದೆ’ ಎಂದೂ ಎಚ್ಚರಿಸಿದ ಸೀತಾರಾಮನ್, ಹಳೆಯ ಬ್ಯಾಂಕುಗಳು ರಾಷ್ಟ್ರೀಕೃತಗೊಳ್ಳುವ ಮುನ್ನ ಗ್ರಾಹಕ ಸಂಪರ್ಕಕ್ಕಾಗಿ ಅನುಸರಿಸಿದ ಕ್ರಮಗಳನ್ನು ವಿವರಿಸಿದರು.



ಇದೇ ವೇಳೆ ಅವರು, “ದೇಶದಲ್ಲಿ ದೊಡ್ಡ ಹಾಗೂ ವಿಶ್ವ ದರ್ಜೆಯ ಬ್ಯಾಂಕುಗಳ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ನಾವು ಹೇಗೆ ಮುಂದಡಿ ಇಡಬೇಕು ಎಂಬುದರ ಕುರಿತು ರಿಸರ್ವ್ ಬ್ಯಾಂಕ್ ಜತೆ ಮಾತುಕತೆ ನಡೆಸುತ್ತಿದ್ದೇವೆ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಇನ್ನೊಂದು ಸುತ್ತಿನ ಬ್ಯಾಂಕುಗಳ ವಿಲೀನದ ಸುಳಿವು ನೀಡಿದ್ದಾರೆ.

“ಭಾರತದ ಆರ್ಥಿಕ ಪಯಣ ಈಗ ಹೊಸ ತಿರುವು ಪಡೆಯುತ್ತಿದೆ. ಹೆಚ್ಚುತ್ತಿರುವ ನಿರೀಕ್ಷೆಗಳು ಮತ್ತು ತ್ವರಿತ ಅಭಿವೃದ್ಧಿಯೊಂದಿಗೆ ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಗತ್ಯ. ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸಬೇಕು. ನಾವು ಅನೇಕ ಸ್ವಾವಲಂಬಿ ಅಭ್ಯಾಸಗಳನ್ನು ಹೊಂದಿದ್ದೇವೆ. ಇವುಗಳನ್ನು ಅನುಸರಿಸಬೇಕು,” ಎಂದು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಸಚಿವರು ಇದೇ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು / ಉಪಾಧ್ಯಕ್ಷರು / ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ಅಧಿಕಾರಿಗಳಿಗೆ

ದಿನಾಂಕ:05.12.2025ರಂದು ಒಂದು ದಿನದ ರಾಜ್ಯ ವ್ಯಾಪ್ತ ವಿಚಾರ ಸಂಕಿರಣ

ಆಧುನಿಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನಗಳು ದಿನನಿತ್ಯ ಹೊರಬರುತ್ತಿದ್ದು, ಅದಕ್ಕೆ ಅನುಗುಣವಾಗಿ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಅವುಗಳನ್ನು ಅಳವಡಿಸಿಕೊಂಡು ತಮ್ಮ ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ:05.12.2025ರಂದು “Bharat Network Group” ಸಂಸ್ಥೆಯೊಂದಿಗೆ ಮಹಾಮಂಡಳವು ಬೆಂಗಳೂರಿನ “The Capitol Hotel” No-3, Raj Bhavan Rd, Vasanth Nagar, Bengaluru- 560001 ಇಲ್ಲಿ Tech-Drive Trust: Building the Future of Cooperative Banking ವಿಷಯಗಳ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿರುತ್ತದೆ.

ಸದರಿ ವಿಚಾರ ಸಂಕಿರಣದಲ್ಲಿ ಆಧುನಿಕ ಬ್ಯಾಂಕಿಂಗ್ ವಿಷಯಗಳ ಕುರಿತು ಉಪನ್ಯಾಸ ನೀಡಿ, ಚರ್ಚಿಸಲಾಗುವುದು. ಈ ಸದರಿ

ವಿಚಾರ ಸಂಕಿರಣದಲ್ಲಿ ಅಧ್ಯಕ್ಷರು/ ಉಪಾಧ್ಯಕ್ಷರು/ ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ಅಧಿಕಾರಿಗಳಿಗೆ ಆಯೋಜಿಸಲಾಗಿದ್ದು, ಒಂದು ಬ್ಯಾಂಕಿನಿಂದ ಗರಿಷ್ಠ ನಾಲ್ಕು ಪ್ರತಿನಿಧಿಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಈ ವಿಚಾರ ಸಂಕಿರಣವನ್ನು ದಿನಾಂಕ: 05.12.2025ರಂದು ಬೆಳಿಗ್ಗೆ 08.30 ಗಂಟೆಗೆ ಉಪಹಾರ ಮತ್ತು ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು. ಈ ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಪ್ರತಿನಿಧಿಗಳು ದಿನಾಂಕ:29.11.2025ರೊಳಗಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ನೇರವಾಗಿ ಬಂದ ಪ್ರತಿನಿಧಿಗಳಿಗೆ ಪ್ರವೇಶ ಇರುವುದಿಲ್ಲ. ಈ ವಿಚಾರ ಸಂಕಿರಣದಲ್ಲಿ ತಪ್ಪದೇ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಲಾಗಿದೆ.

...1ನೇ ಪುಟದಿಂದ



ದಕ್ಷಿಣ ಭಾರತ ಪಟ್ಟಣ ಸಹಕಾರ ಬ್ಯಾಂಕಿಂಗ್ ಸಮ್ಮಿಟ್ 2025

ಇನ್ನೋ ಮೀಡಿಯಾ ಸಹಯೋಗದಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ದಕ್ಷಿಣ ಭಾರತ ಪಟ್ಟಣ ಸಹಕಾರಿ ಬ್ಯಾಂಕಿಂಗ್ ಶೃಂಗಸಭೆಯನ್ನು ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಜಿ.ಡಿ. ಹರೀಶ್‌ಗೌಡರವರು ಉದ್ಘಾಟಿಸಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾಹಿತಿ ತಂತ್ರಜ್ಞಾನ ಹುಟ್ಟುಹಬ್ಬವಾಗಿದೆ. ದೇಶದ ಎಲ್ಲೋ ಮೂಲೆಯಲ್ಲಿರುವ ಶಾಖಾ ಕಚೇರಿಯ ವಹಿವಾಟನ್ನು ಡಾಟಾ ಮೂಲಕ ತಿಳಿದುಕೊಳ್ಳುವ ವ್ಯವಸ್ಥೆ ಇದೆ ಎಂದರು.

ನಾನು ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷನಾಗಿದ್ದಾಗ ಬ್ಯಾಂಕಿನಲ್ಲಿ 650ಕೋಟಿ ರೂ. ಇದ್ದು ಠೇವಣಿ ನನ್ನ ಅವಧಿಯಲ್ಲಿ ಸಾವಿರ ಕೋಟಿ ದಾಟಿತು. ಎರಡು ಜಿಲ್ಲೆಯ 1.50ಲಕ್ಷ ರೈತರಿಗೆ 1600 ಕೋಟಿಯ ರೂ. ಬಡ್ಡಿ ರಹಿತ ಸಾಲ ನೀಡಲಾಗಿತ್ತು. ಆದ್ದರಿಂದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಸಾಲವನ್ನು ಜನರಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಸುಲಭವಾಗಿ ನೀಡುವ ಮೂಲಕ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಶ್ರೀ ಎಸ್.ಬಿ.ಎಂ. ಮಂಜುರವರು ಮಾತನಾಡಿ ನಮ್ಮ ರಾಜ್ಯದಲ್ಲಿ ಸಹಕಾರ ಚಳವಳಿಯ ಬೆಳವಣಿಗೆಗೆ ಸಹಕಾರಿ ಪಿತಾಮಹ ಎಂದು ಹೆಸರು ಪಡೆದಿದ್ದ ಎಸ್.ಎಸ್. ಪಾಟೀಲ ಅವರನ್ನು ಸಹಕಾರಿ ಬ್ಯಾಂಕುಗಳು ಸದಾ

ಸ್ಮರಿಸಬೇಕು. ಕಾನೂನು ಸಚಿವರಾಗಿರುವ ಶ್ರೀ ಎಚ್.ಕೆ. ಪಾಟೀಲ ಅವರು ಬ್ಯಾಂಕುಗಳ ಉಳಿವಿಗಾಗಿ ಸಹಕಾರಿ ಕಾಯ್ದೆಗಳ ತಿದ್ದುಪಡಿಯ ಮೂಲಕ ಕಾನೂನಿನ ಶಕ್ತಿಯನ್ನು ನೀಡಿ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಬಿ. ಕೋದಂಡರಾಮ, ಶ್ರೀಮತಿ ವೀರಮ್ಮ ಪಿ., ಶ್ರೀ ಎಂ.ಬಿ. ಮಂಜೇಗೌಡ, ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಶ್ರೀ ಜಿ. ಯೋಗೇಶ್, ಮೈಸೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಶ್ರೀಮತಿ ಮಂಜುಳಾ ಮಾನಸ, ಮೈಸೂರು ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಮಹೇಶ್, ಕನ್ಯಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಶ್ರೀ ಸಂದೀಪ್, ಮುಸ್ಲಿಂ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಶ್ರೀ ಶೌಕತ್ ಪಾಷಾ, ಗ್ರಾಜುಯೇಟ್ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ, ನವನಗರ ಸಹಕಾರ ಬ್ಯಾಂಕ್ ಅಧ್ಯಕ್ಷ ಶ್ರೀ ಕೆ.ಎನ್. ಬಸಂತ, ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಶ್ರೀ ಬಸಪ್ಪ, ಮಾಜಿ ಅಧ್ಯಕ್ಷ ಶ್ರೀ ಎಚ್. ವಾಸು, ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಶ್ರೀ ಟಿ. ರವಿ, ನಿರ್ದೇಶಕರಾದ ಶ್ರೀ ಪಡುವಾರಹಳ್ಳಿ ಎಂ. ರಾಮಕೃಷ್ಣ, ಶ್ರೀ ಎನ್. ಯೋಗಾನಂದ್, ಶ್ರೀ ಆರ್. ಸೋಮಣ್ಣ, ಶ್ರೀ ಹರೀಶ್, ಎಂ. ಶಿವಪ್ರಕಾಶ್, ಪಿ. ಗೀತಾ, ಮಹಾಮಂಡಳದ ಉಪಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ, ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣದ ವಿವಿಧ ಸಹಕಾರಿ ಬ್ಯಾಂಕುಗಳ ನಿರ್ದೇಶಕರು, ಸಂಪನ್ಮೂಲ ವ್ಯಕ್ತಿಗಳು, ಕ್ರೈಸ್ಡ್ ಇನ್ಫೋ ಮೀಡಿಯಾ ಮುಖ್ಯಸ್ಥರಾದ ಶ್ರೀ ಗೌತಮ ರವರುಗಳು ಭಾಗವಹಿಸಿದ್ದರು.



ನವೆಂಬರ್ 19ರಂದು ಗೃಹಲಕ್ಷ್ಮೀಯರಿಗಾಗಿ ಸಹಕಾರ ಸಂಘ ಆರಂಭಿಸಲಾಗುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ



ಬೆಂಗಳೂರು: 'ಗೃಹಲಕ್ಷ್ಮೀ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮೀ ಬ್ಯಾಂಕ್ ಉದ್ಘಾಟನೆ ಕುರಿತು ನಡೆದ ರಾಜ್ಯಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.

2000 ಫಲಾನುಭವಿಗಳಿಂದ ಹಣ ಸಂಗ್ರಹಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಮಾದರಿಯಲ್ಲಿ ಗೃಹಲಕ್ಷ್ಮೀ ಸಹಕಾರ ಸೊಸೈಟಿ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮಿಸಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮೀ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು' ಎಂದು ಸಚಿವರು ಹೇಳಿದರು.

3 ಲಕ್ಷ ರೂಪಾಯಿ ಸಾಲ: ಗೃಹಲಕ್ಷ್ಮೀ ಸೊಸೈಟಿ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮೀ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮೀ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಕರ್ನಾಟಕದ ಮಹಿಳೆಯರಿಗೆ ಶಕ್ತಿ ತುಂಬುವುದೇ ನನ್ನ ಗುರಿ. ಐಸಿಡಿಎಸ್ ಕಾರ್ಯಕ್ರಮಗಳ ಬಗ್ಗೆ ಸಲಹೆ, ಸಹಕಾರ ಕೋರಿ ಈ ಸಭೆ ಕರೆಯಲಾಗಿದ್ದು, ಅಂದಿನ ಕಾರ್ಯಕ್ರಮಕ್ಕೆ ಸುಮಾರು 40 ಸಾವಿರಕ್ಕೂ ಅಧಿಕ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ. ಯಾವುದೇ ಲೋಪ ಆಗದಂತೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಂದ ಹೆಚ್ಚು ಮಹಿಳೆಯರು ಭಾಗವಹಿಸಲಿದ್ದಾರೆ. ಈ ಜಿಲ್ಲೆಗಳ ಉಪ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಗ್ರಾಹಕರಿಗೆ ಮಾಹಿತಿ ನೀಡದಿದ್ದಕ್ಕೆ ಬ್ಯಾಂಕಿಗೆ ರೂ. 15,000 ದಂಡ ವಿಧಿಸಿ ಗ್ರಾಹಕ ಆಯೋಗದ ಆದೇಶ

ಬೆಂಗಳೂರು: ಗ್ರಾಹಕರೊಬ್ಬರಿಗೆ ಬ್ಯಾಂಕ್ ಮಾಹಿತಿಯನ್ನು ನೀಡಲು ಮತ್ತು ಸಾಲ ಮರುಪಾವತಿ ಮೊತ್ತದ ವಿವರಗಳನ್ನು ಒದಗಿಸಲು ವಿಫಲವಾದ ಖಾಸಗಿ ಬ್ಯಾಂಕಿಗೆ 15,000 ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶಿಸಿದೆ. ಬ್ಯಾಂಕ್ ತನ್ನ ಮೂಲಭೂತ ಕರ್ತವ್ಯವನ್ನು ಉಲ್ಲಂಘಿಸಿದೆ ಮತ್ತು ಗ್ರಾಹಕರಿಗೆ ತೀವ್ರ ಕಿರುಕುಳ ನೀಡಿದೆ ಎಂದು ಆಯೋಗ ಹೇಳಿದೆ.

ಸ್ವಾಂಡರ್ಡ್ ಚಾರ್ಟರ್ಡ್ ಬ್ಯಾಂಕಿನಿಂದ ಗ್ರಾಹಕರೊಬ್ಬರು 50 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಅವರು ನಿಯಮಿತವಾಗಿ ತಿಂಗಳ ಕಂತುಗಳನ್ನು ಪಾವತಿಸುತ್ತಿದ್ದರೂ, ತಮ್ಮ ಆಸ್ತಿಯನ್ನು ಅಡಮಾನ ಇಟ್ಟಿದ್ದರಿಂದ, ಸಂಪೂರ್ಣ ಮೊತ್ತವನ್ನು ಪಾವತಿಸಿ ಸಾಲ ಖಾತೆಯನ್ನು ಮುಚ್ಚಲು ಬಯಸಿದ್ದರು. ಇದಕ್ಕಾಗಿ, ಅವರು ಸಾಲದ ಹೇಳಿಕೆ ಮತ್ತು ಮರುಪಾವತಿ ಮೊತ್ತದ ವಿವರಗಳನ್ನು ಕೇಳಿದ್ದರು. ಆದರೆ, ಬ್ಯಾಂಕಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಅವರು ವಿವಿಧ ಶುಲ್ಕಗಳನ್ನು ವಿಧಿಸುತ್ತಲೇ ಇತ್ತು, ಇದು ಅವರಿಗೆ ಆರ್ಥಿಕ ಹೊರೆಯಾಯಿತು. ಸಾಲ ಮಂಜೂರಾತಿ ಪತ್ರದಲ್ಲಿ ನಮೂದಿಸಿದ್ದಕ್ಕಿಂತ ಹೆಚ್ಚಿನ ಬಡ್ಡಿ ದರವನ್ನು ವಿಧಿಸಲಾಗಿತ್ತು. ಅವರು ಬ್ಯಾಂಕಿಗೆ ಕಾನೂನು ನೋಟೀಸ್ ಕಳುಹಿಸಿದರೂ, ಅದಕ್ಕೂ ಉತ್ತರ ಬರಲಿಲ್ಲ.

ಬ್ಯಾಂಕಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಆಯೋಗ ಏಕಪಕ್ಷೀಯ ವಿಚಾರಣೆ ನಡೆಸಿ, ಆದೇಶ ಹೊರಡಿಸಿತು. "ಬ್ಯಾಂಕ್ ತನ್ನ ಗ್ರಾಹಕರಿಗೆ ನಿಯಮಿತವಾಗಿ ಖಾತೆ ಹೇಳಿಕೆಗಳನ್ನು ಒದಗಿಸುವುದು ಬ್ಯಾಂಕಿನ ಪ್ರಾಥಮಿಕ ಜವಾಬ್ದಾರಿಯಾಗಿದೆ. ಗ್ರಾಹಕರು ಖಾತೆ ತೆರೆದಾಗ, ಬ್ಯಾಂಕ್ ಎಲ್ಲಾ ವಹಿವಾಟುಗಳ ನಿಖರವಾದ ದಾಖಲೆಗಳನ್ನು ನಿರ್ವಹಿಸುತ್ತದೆ ಮತ್ತು ಗ್ರಾಹಕರು ಕೇಳಿದಾಗ ಈ ದಾಖಲೆಗಳನ್ನು ಒದಗಿಸುತ್ತದೆ ಎಂಬ ಒಳ ಒಪ್ಪಂದವಿರುತ್ತದೆ. ಕೇಳಿದಾಗ ಹೇಳಿಕೆಯನ್ನು ಒದಗಿಸಲು ವಿಫಲವಾದರೆ, ಅದು ಈ ಮೂಲಭೂತ ಕರ್ತವ್ಯದ ಉಲ್ಲಂಘನೆಯಾಗುತ್ತದೆ" ಎಂದು ಆಯೋಗ ಸ್ಪಷ್ಟಪಡಿಸಿದೆ.

ಖಾತೆದಾರರಿಗೆ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವಲ್ಲಿ ಬ್ಯಾಂಕ್ ಸೇವಾ ನ್ಯೂನತೆ ಮತ್ತು ಅನಗತ್ಯ ವ್ಯಾಪಾರ ಪದ್ಧತಿಯನ್ನು ಎಸಗಿದೆ ಎಂದು ನಾವು ಅಭಿಪ್ರಾಯಪಟ್ಟಿರುವ ಎಂದು ಆಯೋಗ, ಸದರಿ ಗ್ರಾಹಕರಿಗೆ ಮಾನಸಿಕ ಕಿರುಕುಳಕ್ಕಾಗಿ 10,000 ರೂಪಾಯಿ ಮತ್ತು ಕಾನೂನು ವೆಚ್ಚಕ್ಕಾಗಿ 5,000 ರೂಪಾಯಿ ಪರಿಹಾರವನ್ನು ನೀಡುವಂತೆ ಆದೇಶಿಸಿದೆ.

ಗ್ರಾಹಕ ಸಂಪರ್ಕದಲ್ಲಿ ಸ್ಥಳೀಯ ಭಾಷೆಯ ಪ್ರಾಮುಖ್ಯತೆ:

ರಿಸರ್ವ್ ಬ್ಯಾಂಕಿನ ನಿರ್ದೇಶನ



ಮುಂಬೈ: ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಹೊರಡಿಸಿದ ನಿರ್ದೇಶನದ ಮೂಲಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿದೆ. ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ನಿಯಮದ ಪ್ರಕಾರ, ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಆನ್‌ಲೈನ್ ಬ್ಯಾಂಕಿಂಗ್ ಸೇವಾ ಪ್ಲಾಟ್‌ಫಾರ್ಮ್‌ಗಳಲ್ಲಿ ಗ್ರಾಹಕರಿಗೆ ಸ್ಥಳೀಯ ಭಾಷೆ ಹಾಗೂ ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಮಾಹಿತಿಯನ್ನು ನೀಡುವುದು ಕಡ್ಡಾಯವಾಗಿದೆ.

ವೆಬ್‌ಸೈಟ್‌ಗಳು ಮತ್ತು ಡಿಜಿಟಲ್ ಇದರಿಂದ ಭಾಷಾ ಅಡೆತಡೆಗಳಿಂದ ಗ್ರಾಹಕರು ಎದುರಿಸುತ್ತಿರುವ ತೊಂದರೆಗಳನ್ನು ನಿವಾರಣೆಗೊಳಿಸುವುದು ಮತ್ತು ವಿತ್ತೀಯ ಒಳಗೊಳ್ಳುವಿಕೆಯನ್ನು ಉತ್ತೇಜಿಸುವುದು. ಭಾರತದ ವೈವಿಧ್ಯಮಯ ಭಾಷಾ ಸಾಂಸ್ಕೃತಿಕ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು, ಗ್ರಾಹಕರು ತಮ್ಮ ಮಾತೃ ಭಾಷೆಯಲ್ಲಿ ಬ್ಯಾಂಕಿಂಗ್ ಸೇವೆಗಳ ವಿವರಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.

ಹೊಸ ನಿರ್ದೇಶನದಂತೆ, ಬ್ಯಾಂಕುಗಳು ತಮ್ಮ ಬ್ರೋಶರ್‌ಗಳು, ನೋಟಿಸ್

ಬೋರ್ಡ್‌ಗಳು, ಎಟಿಎಂ ಸೂಚನೆಗಳು, ಎಸ್‌ಎಂಎಸ್ ಸಂದೇಶಗಳು, ಮೊಬೈಲ್ ಆಪ್‌ಗಳು ಹಾಗೂ ವೆಬ್‌ಸೈಟ್‌ಗಳಲ್ಲಿಯೂ ಸ್ಥಳೀಯ ಭಾಷೆಯ ಆಯ್ಕೆಯನ್ನು ಒದಗಿಸಬೇಕು. ಗ್ರಾಹಕರು ಖಾತೆ ತೆರೆಯುವ ಪ್ರಕ್ರಿಯೆ, ಸಾಲದ ಮಾಹಿತಿ, ಬಡ್ಡಿದರಗಳು ಮತ್ತು ಬೇರೆ ಬ್ಯಾಂಕಿಂಗ್ ನಿಯಮಗಳ ಕುರಿತು ತಮ್ಮ ಭಾಷೆಯಲ್ಲಿ ಸ್ಪಷ್ಟ ಮಾಹಿತಿಯನ್ನು ಪಡೆಯುವ ಹಕ್ಕನ್ನು ಗ್ರಾಹಕರು ಹೊಂದುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.

ಈ ಕ್ರಮದಿಂದಾಗಿ ಗ್ರಾಮೀಣ ಹಾಗೂ ಸ್ಥಳೀಯ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳತ್ತ ವಿಶ್ವಾಸ ಮೂಡಿಸಿ, “ಎಲ್ಲರಿಗೂ ಬ್ಯಾಂಕಿಂಗ್” ಎಂಬ ರಿಸರ್ವ್ ಬ್ಯಾಂಕ್ ಧ್ಯೇಯವನ್ನು ಮತ್ತಷ್ಟು ಬಲಪಡಿಸುತ್ತದೆ. ಇದರೊಂದಿಗೆ, ಬ್ಯಾಂಕುಗಳ ಗ್ರಾಹಕ ಸೇವಾ ಗುಣಮಟ್ಟವೂ ಸುಧಾರಿಸುತ್ತದೆ. ಭಾರತೀಯ ರಿಸರ್ವ್ ಬ್ಯಾಂಕಿನ ಈ ನಿರ್ದೇಶನದಿಂದ ಬ್ಯಾಂಕಿಂಗ್ ಕ್ಷೇತ್ರವನ್ನು ಭಾಷಾ ಸಮಾನತೆ ಮತ್ತು ಗ್ರಾಹಕ ಕೇಂದ್ರೀಕೃತ ಸೇವೆಯ ಹೊಸ ಯುಗಕ್ಕೆ ಕರೆದೊಯ್ಯುವ ಮಹತ್ವದ ಹೆಜ್ಜೆಯಾಗಿದೆ.

ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಸ್ಥಳೀಯ ಭಾಷಾ ಆಯ್ಕೆಗಳ ವ್ಯವಸ್ಥೆ ಮಾಡಬೇಕಾಗಿದೆ. ಇದರಿಂದ ಗ್ರಾಹಕರು ತಮ್ಮ ಭಾಷೆಯಲ್ಲಿ ನಿಖರವಾದ ಮಾಹಿತಿಯನ್ನು ಪಡೆದು, ತಪ್ಪುಗ್ರಹಿಕೆ ಅಥವಾ ಮೋಸ ಘಟನೆಗಳನ್ನು ತಪ್ಪಿಸಿಕೊಳ್ಳಬಹುದು. ಭಾರತೀಯ ರಿಸರ್ವ್ ಬ್ಯಾಂಕಿನ ಈ ಹೊಸ ಕ್ರಮವು ಭಾಷೆಯ ಅಂತರವನ್ನು ಕಡಿಮೆ ಮಾಡಿ, ಗ್ರಾಹಕ ಕೇಂದ್ರಿತ ಬ್ಯಾಂಕಿಂಗ್ ವ್ಯವಸ್ಥೆಯ ನಿರ್ಮಾಣಕ್ಕೆ ಮಾರ್ಗಸಜ್ಜುಗೊಳಿಸಿದೆ.

ಬ್ಯಾಂಕುಗಳಲ್ಲಿ ಕನ್ಯಾಡದಲ್ಲೇ ವ್ಯವಹಾರ - ಬ್ಯಾಂಕ್ ಆಫ್ ಬರೋಡಾ

ನವದೆಹಲಿ : ಸ್ಥಳೀಯ ಭಾಷಾ ಕೌಶಲ್ಯದ ಕೊರತೆಯಿಂದಾಗಿ ಗ್ರಾಹಕರು ವಿಶೇಷವಾಗಿ ಶಾಖೆಯ ಸಿಬ್ಬಂದಿಗಳ ಜೊತೆ ಅನಾನುಕೂಲತೆ ಎದುರಿಸುತ್ತಿರುವ ನಡುವೆ, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಸ್ಥಳೀಯ ಭಾಷೆ ಬಲ್ಲವರನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ನಿರ್ದಿಷ್ಟ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಪ್ರವೀಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಮತ್ತು ಗ್ರಾಹಕ ಸೇವೆಯನ್ನು ಹೆಚ್ಚಿಸಲು ಇರುವ ಸಿಬ್ಬಂದಿಗಳಿಗೆ ಸ್ಥಳೀಯ ಭಾಷಾ ತರಬೇತಿಯನ್ನು ನೀಡಲು ಮುಂದಾಗುತ್ತಿವೆ.

ಬ್ಯಾಂಕುಗಳೊಂದಿಗಿನ ಗ್ರಾಹಕರ ಸಂವಹನದಲ್ಲಿನ ಭಾಷಾ ಸಮಸ್ಯೆಗಳನ್ನು ನಿವಾರಿಸಲು ಹೆಚ್ಚುತ್ತಿರುವ ಬೇಡಿಕೆಯ ನಡುವೆ ಸ್ಥಳೀಯ ಭಾಷೆಗಳಲ್ಲಿ ಸುಖವಾಗಿ ಮಾತನಾಡಲು ಬರಬೇಕು ಅನ್ನೋದನ್ನೇ ಅರ್ಹತಾ ಮಾನದಂಡವನ್ನಾಗಿ ಮಾಡಲಾಗಿದೆ.

“ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯಲ್ಲಿ (ಓದುವುದು, ಬರೆಯುವುದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದು)

ಪ್ರವೀಣರಾಗಿರಬೇಕು” ಎಂದು ಬ್ಯಾಂಕ್ ಆಫ್ ಬರೋಡಾ ತಿಳಿಸಿದೆ.

“ಇತರ ಬ್ಯಾಂಕುಗಳಿಂದ ನಮ್ಮ ಗ್ರಾಹಕರನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲವಾದ್ದರಿಂದ ಸ್ಥಳೀಯ ಭಾಷೆಯಲ್ಲಿ ನಮ್ಮ ಸೇವೆಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದು ಬರೋಡಾದ ಹಿರಿಯ ಬ್ಯಾಂಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬ್ಯಾಂಕ್ ಸಿಬ್ಬಂದಿಗೂ ತರಬೇತಿ: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ತಮ್ಮ ಉದ್ಯೋಗಿಗಳಿಗೆ ಸ್ಥಳೀಯ ಭಾಷೆಯಲ್ಲಿ ತರಬೇತಿ ನೀಡಲು ಯೋಜಿಸುತ್ತಿವೆ, ವಿಶೇಷವಾಗಿ ಗ್ರಾಮೀಣ ಶಾಖೆಗಳಲ್ಲಿ ಗ್ರಾಹಕ ಸೇವೆಗಳನ್ನು ಸುಧಾರಿಸುವ ಸಲುವಾಗಿ ಎಂದು ಹಿರಿಯ ಬ್ಯಾಂಕಿಂಗ್ ಕಾರ್ಯನಿರ್ವಾಹಕರು ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ನೌಕರರು ಆ ಪ್ರದೇಶದ ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗದೆ ಗ್ರಾಹಕರನ್ನು ನಿರಾಶೆಗೊಳಿಸಿದ ಹಲವಾರು ಘಟನೆಗಳು ವರದಿಯಾದ ನಂತರ ಈ ಕ್ರಮಗಳು ಬಂದಿವೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಬ್ಯಾಂಕಿನ ಸಿಬ್ಬಂದಿಗಳಿಗೆ ಬ್ಯಾಂಕಿನ ವತಿಯಿಂದ ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲು ತೀರ್ಮಾನಿಸಿದ್ದು, ಈ ಸೌಲಭ್ಯವನ್ನು ನಿರ್ದೇಶಕರಿಗೂ ಸಹ ನೀಡಬಹುದೇ?

—ಸಹಕಾರ ಬ್ಯಾಂಕ್ ಲಿ., ಧಾರವಾಡ

ಉತ್ತರ: ದಿನಾಂಕ: ಏಪ್ರಿಲ್ 1, 2025ರ ರಿಜರ್ವ್ ಬ್ಯಾಂಕಿನ ಆಡಳಿತ ಮಂಡಳಿ ಬಗ್ಗೆ ನೀಡಿದ ಮಾಸ್ಟರ್ ಸುತ್ತೋಲೆಯಲ್ಲಿ ನಿರ್ದೇಶಕರಿಗೆ ನೀಡಬಹುದಾದ ಶುಲ್ಕ ಮತ್ತು ಭತ್ಯೆಯನ್ನು ಸಭೆಗೆ ಹಾಜರಾಗಲು ನಿರ್ದೇಶಕರಿಗೆ ವಾಸ್ತವವಾಗಿ ಪಾವತಿಸಿದ ಮೊತ್ತ ಹಾಗೂ ಸಭೆಗಳಿಗೆ ಹಾಜರಾಗಲು ನಿರ್ದೇಶಕರ ಪರವಾಗಿ ಖರ್ಚು

ಮಾಡಿದ ಮೊತ್ತ ಎಂದು ಉಲ್ಲೇಖಿಸಲಾಗಿದೆ. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯನ್ವಯ ಅಥವಾ ರಿಜರ್ವ್ ಬ್ಯಾಂಕಿನ ಮಾರ್ಗಸೂಚಿಯನ್ವಯ, ನಿರ್ದೇಶಕರುಗಳಿಗೆ ಬ್ಯಾಂಕಿನ ವತಿಯಿಂದ ಆರೋಗ್ಯ ವಿಮೆ ಪ್ರೀಮಿಯಂಯನ್ನು ಸಲ್ಲಿಸುವುದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

02. ನಮ್ಮ ಬ್ಯಾಂಕಿನಲ್ಲಿ ಹದಿಮೂರು ನಿರ್ದೇಶಕರುಗಳು ಇದ್ದು ಇವರಲ್ಲಿ ಒಂಬತ್ತು ನಿರ್ದೇಶಕರುಗಳು 2024-25ನೇ ಸಾಲಿನ ಸರ್ವಸದಸ್ಯರ ಸಭೆಗೆ ಹಾಜರಾಗುವುದಿಲ್ಲವೆಂದು ತಿಳಿಸಿದ್ದು, ಅವರ ಅನುಪಸ್ಥಿತಿಯಲ್ಲಿ ನಮ್ಮ ಬ್ಯಾಂಕಿನ ಸರ್ವಸದಸ್ಯರ ಸಭೆಯನ್ನು ನಡೆಸಬಹುದೇ? ದಯಮಾಡಿ ಈ ವಿಷಯಕ್ಕೆ ತ್ವರಿತವಾಗಿ ನಮಗೆ ನಿಮ್ಮ ಅಮೂಲ್ಯವಾದ ಸಲಹೆಯನ್ನು ಕೊಡಬೇಕಾಗಿ ವಿನಂತಿ.

—ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಂಗಳೂರು.

ಉತ್ತರ: ಬ್ಯಾಂಕಿನ ಬೈಲಾ ಅಥವಾ ಸಹಕಾರ ಸಂಘಗಳ ಕಾಯ್ದೆ / ನಿಯಮಗಳು ಸರ್ವಸದಸ್ಯರ ಸಭೆಯಲ್ಲಿ ಕನಿಷ್ಠ ಸಂಖ್ಯೆಯ ನಿರ್ದೇಶಕರ ಹಾಜರಾತಿಯನ್ನು ಕಡ್ಡಾಯಪಡಿಸಿಲ್ಲ. ನಿರ್ದೇಶಕರ ಕೋರಣನ ಅವಶ್ಯಕತೆ ಕೇವಲ ಆಡಳಿತ ಮಂಡಳಿ ಮತ್ತು ಸಮಿತಿಯ ಸಭೆಗಳಿಗೆ ಮಾತ್ರವಿರುತ್ತದೆ.



ಸಹಕಾರ ಶಿಕ್ಷಣ ನಿಧಿ ಸಲ್ಲಿಕೆ

ಹೊಸಕೋಟೆಯ ದಿ ಟೌನ್ ಕೋ-

ಆಪರೇಟಿವ್ ಬ್ಯಾಂಕಿನ ಸಹಕಾರ ಶಿಕ್ಷಣ ನಿಧಿ ಚೆಕ್‌ನ್ನು ಬ್ಯಾಂಕಿನ ಆಡಳಿತಾಧಿಕಾರಿ ಶ್ರೀ ಕೆ.ವಿ. ಮಾಧವರೆಡ್ಡಿ ರವರು ಮಹಾಮಂಡಳದ ಉಪ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರರವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಎ. ನಾಗರಾಜ ಮತ್ತು ಶಾಖಾ ವ್ಯವಸ್ಥಾಪಕರಾದ ಶ್ರೀ ಎಸ್. ಅರುಣಕುಮಾರ್ ಉಪಸ್ಥಿತರಿದ್ದರು.

ದೇಶದ ಶೇ.1ರಷ್ಟು ಶ್ರೀಮಂತರ ಆಸ್ತಿ 62% ವಿಲಕೆ

ನವದೆಹಲಿ: ಭಾರತದ ಶೇ.1ರಷ್ಟು ಟಾಪ್ ಶ್ರೀಮಂತರ ಆಸ್ತಿ ಶೇ.62ರಷ್ಟು ಹೆಚ್ಚಾಗಿದೆ ಎಂದು ಜಿ20 ದೇಶಗಳ ಸಮೂಹ ನಡೆಸಿದ ಅಧ್ಯಯನ ವರದಿಯೊಂದು ಹೇಳಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಜೋಸೆಫ್ ಸ್ಟಿಗ್ಲಿಟ್ಜ್ ನೇತೃತ್ವದಲ್ಲಿ ನಡೆದ ಈ ಅಧ್ಯಯನವು ಅಂತರರಾಷ್ಟ್ರೀಯ ಅಸಮಾನತೆಯು ಪ್ರಜಾಪ್ರಭುತ್ವ ಆರ್ಥಿಕ ಸ್ಥಿರತೆ ಮತ್ತು ಹವಾಮಾನ ಬದಲಾವಣೆಗೆ ಬೆದರಿಕೆಯಾಗುತ್ತಿದೆ ಎಂದು ಎಚ್ಚರಿಸಿದೆ.

2000 ದಿಂದ 2024ರ ನಡುವೆ ಸೃಷ್ಟಿಯಾದ ಸಂಪತ್ತಿನ ಶೇ.41ರಷ್ಟು ಭಾಗ ವಿಶ್ವಾದ್ಯಂತ ಶೇ.1ರಷ್ಟು ಶ್ರೀಮಂತರ ಪಾಲಾಗಿದೆ. ಉಳಿದ ಕೆಳಹಂತದ ಅರ್ಧದಷ್ಟು ಜನ ಕೇವಲ ಶೇ.1ರಷ್ಟು ಆಸ್ತಿ ಗಳಿಸಿದ್ದಾರೆ ಎಂದು ಅಂತರರಾಷ್ಟ್ರೀಯ ಅಸಮಾನತೆಗೆ ಸಂಬಂಧಿಸಿದ ಸ್ವತಂತ್ರ ತಜ್ಞರ ಜಿ20 ದೇಶಗಳ ವಿಶೇಷ ಸಮಿತಿ ಹೇಳಿದೆ. 2000-2023ರ ನಡುವೆ ಶೇ.1ರಷ್ಟು ಶ್ರೀಮಂತರು ವಿಶ್ವದ ಅರ್ಧದಷ್ಟು ದೇಶಗಳಲ್ಲಿ ತಮ್ಮ ಸಂಪತ್ತನ್ನು ವೃದ್ಧಿ ಮಾಡಿಕೊಂಡಿದ್ದಾರೆ. ಇದು ಒಟ್ಟಾರೆ ವಿಶ್ವದ ಸಂಪತ್ತಿನ ಶೇ.74ರಷ್ಟಾಗಿದೆ ಎಂದೂ ಅದು ಹೇಳಿದೆ.

ಪಟ್ಟಣ ಸಹಕಾರ ಬ್ಯಾಂಕುಗಳ ಗಮನಕ್ಕೆ

ಮಹಾಮಂಡಳವು “ವಾರಪತ್ರಿಕೆ” ಹಾಗೂ “ತ್ರೈಮಾಸಿಕ ಬ್ಯಾಂಕಿಂಗ್ ಪ್ರಪಂಚ ಪತ್ರಿಕೆ” ಎಂಬ ಎರಡು ಪತ್ರಿಕೆಗಳನ್ನು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಸಹಕಾರ ಕ್ಷೇತ್ರ, ಬ್ಯಾಂಕಿಂಗ್ ಕ್ಷೇತ್ರ ಹಾಗೂ ಇತರೆ ಉಪಯುಕ್ತ ಸುದ್ದಿ / ವಿಚಾರಗಳನ್ನು ಹಾಗೂ ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾವಣೆಗೊಳಪಡುವ ಸಹಕಾರಿ ಕಾನೂನು ವಿದ್ಯಮಾನಗಳ ಕುರಿತು ಪ್ರಶೋತ್ತರ, ವಿವಿಧ ಬ್ಯಾಂಕುಗಳ ಯಶೋಗಾಥೆ, ಪ್ರಗತಿ ಚಿತ್ರ, ಬ್ಯಾಂಕುಗಳಲ್ಲಿ ಜರುಗಿರುವ ವಿವಿಧ ಸಮಾರಂಭಗಳ ವಿವರಗಳನ್ನು ಪ್ರಕಟಿಸಲಾಗುತ್ತಿದೆ. ಬ್ಯಾಂಕಿಗೆ ಸಂಬಂಧಿಸಿದ ವರದಿ, ಛಾಯಾಚಿತ್ರಗಳನ್ನು ಕೂಡಲೇ ಮಹಾಮಂಡಳಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸಕ್ಕೆ email: editorkubf1@gmail.com ಅಥವಾ kscubfed@gmail.comಗೆ ಕಳುಹಿಸಿಕೊಟ್ಟಲ್ಲಿ ಮಹಾಮಂಡಳದ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾದ ಜೊಹಾನ್ ಮಮ್ಮುನಿ ಅವರು “ಇಂದು ನಿಮ್ಮ ಮುಂದೆ ನಿಂತು, ಜವಾಹರಲಾಲ್ ನೆಹರು ಅವರ ಮಾತುಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ, ಒಂದು ಕ್ಷಣ ಬರುತ್ತದೆ, ಆದರೆ ಇತಿಹಾಸದಲ್ಲಿ ಅಪರೂಪಕ್ಕೆ, ನಾವು ಹಳೆಯದರಿಂದ ಹೊಸದಕ್ಕೆ ಹೆಜ್ಜೆ ಹಾಕಿದಾಗ, ಒಂದು ಯುಗ ಕೊನೆಗೊಂಡು ದೀರ್ಘಕಾಲ ನಿಗ್ರಹಿಸಲ್ಪಟ್ಟ ರಾಷ್ಟ್ರದ ಆತ್ಮವು ಧ್ವನಿಯನ್ನು ಕಂಡುಕೊಳ್ಳುತ್ತದೆ. ಇಂದು ರಾತ್ರಿ, ನಾವು ಹಳೆಯದರಿಂದ ಹೊಸದಕ್ಕೆ ಹೆಜ್ಜೆ ಹಾಕಿದ್ದೇವೆ” ಎಂದರು.
- ಶೈಕ್ಷಣಿಕ ಕೇಂದ್ರಗಳು ಮತ್ತು ಆಸ್ಪತ್ರೆಗಳಂತಹ ಸಾಂಸ್ಥಿಕ ಪ್ರದೇಶಗಳಲ್ಲಿ ನಾಯಿ ಕಡಿತ ಪ್ರಕರಣಗಳು ‘ಆತಂಕಕಾರಿ’ ರೀತಿಯಲ್ಲಿ ಏರಿಕೆಯಾಗುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಅಂತಹ ನಾಯಿಗಳನ್ನು ಗೊತ್ತುಪಡಿಸಿದ ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ನಿರ್ದೇಶಿಸಿದೆ.
- ಮೂರನೇ ಮಹಾಯುದ್ಧದ ಸಾಧ್ಯತೆ ಇನ್ನು ಮುಂದೆ ದೂರವಿಲ್ಲ. ಹೆಚ್ಚು ಸಂಭವನೀಯವಾಗಿದೆ ಎಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ

ಎಂ.ಕೆ. ನಾರಾಯಣನ್ ಹೇಳಿದ್ದಾರೆ. ತಾಂತ್ರಿಕ ಮಿಲಿಟರೀಕರಣ, ಸೈಬರ್ ವಾರ್ ಮತ್ತು ಪ್ರಮುಖ ಶಕ್ತಿಗಳ ನಡುವಿನ ಹೊಂದಾಣಿಕೆ, ಸಂಯಮದ ಕೊರತೆ ಇದಕ್ಕೆ ಕಾರಣ ಎಂದೂ ಅವರು ಹೇಳಿದ್ದಾರೆ.

- ವಲಸಿಗರಿಗೆ ವೀಸಾ ನೀತಿಯನ್ನು ಕಠಿಣಗೊಳಿಸುತ್ತಿರುವ ಅಮೆರಿಕ, ಈಗ ಮಧುಮೇಹ, ಬೊಜ್ಜು, ಹೃದಯ ಸಂಬಂಧಿ ಕಾಯಿಲೆ ಇತ್ಯಾದಿ ಆರೋಗ್ಯ ಸಮಸ್ಯೆಗಳಿರುವ ನಾಗರಿಕರಿಗೆ ವೀಸಾ ನೀಡದಿರಲು ನಿರ್ಧರಿಸಲಾಗಿದೆ. ಜಗತ್ತಿನಾದ್ಯಂತ ಇರುವ ಅಮೆರಿಕದ ರಾಯಭಾರ ಕಚೇರಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಕಳುಹಿಸಿಕೊಡಲಾಗಿದೆ.
- ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಉತ್ಪತ್ತಿಯಾಗುವ ಬೂದಿಯನ್ನು ರಸ್ತೆ ನಿರ್ಮಾಣಕ್ಕೆ ಬಳಕೆ ಮಾಡುವ ಬಗ್ಗೆ ಸಂಶೋಧನೆ ನಡೆದಿದ್ದು, ಪ್ರಯೋಗ ಯಶಸ್ವಿಯಾದರೆ ಬೆಂಗಳೂರು ತ್ಯಾಜ್ಯದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆಯಿದೆ. ಈಗಾಗಲೇ ರಸ್ತೆ ನಿರ್ಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಕೆ ಮಾಡಲಾಗುತ್ತಿದೆ.

ಹಿ ದು ಗ ರ ಅ ನಿ ಸಿ ಕೆ . . .



ಉತ್ತಮ ಕೊಡುಗೆ ನೀಡಲು ಸಾಧ್ಯ: ರಾಜ್ಯ ಸರ್ಕಾರ ಹಾಲಿನ ಉತ್ಪಾದನೆಗೆ ಅಗತ್ಯ ಉತ್ತೇಜನ ನೀಡುತ್ತಿರುವ ಫಲವಾಗಿಯೇ ಹಾಲು ಉತ್ಪಾದಕರ ಸಹಕಾರ ಸಂಘಗಳು ಇಂದು ಬೃಹದಾಕಾರವಾಗಿ ಬೆಳೆದಿವೆ. ಅದೇ ರೀತಿ ಉಳಿದ ಸಹಕಾರ ವಲಯಗಳಿಗೂ ಸರ್ಕಾರ ಅಗತ್ಯ ಉತ್ತೇಜನ ನೀಡಿದಲ್ಲಿ ಸಹಕಾರ ಕ್ಷೇತ್ರ ಇನ್ನೂ ಬೃಹತ್ತಾಗಿ ಬೆಳೆಯಲು, ದೇಶದ ಆರ್ಥಿಕತೆಗೆ ಉತ್ತಮ ಕೊಡುಗೆ ನೀಡಲು ಸಾಧ್ಯ.

► ನರಸಿಂಹಮೂರ್ತಿ., ಬೆಂಗಳೂರು

ಹೆಮ್ಮೆಯ ವಿಷಯ: ಅಕ್ಟೋಬರ್ ತಿಂಗಳಲ್ಲಿ ದೇಶದ ಜಿಎಸ್‌ಟಿ ರೂ.1,45,052 ಕೋಟಿ ಸಂಗ್ರಹವಾಗಿದ್ದು, ಶೇ.2ರಷ್ಟು ಆರ್ಥಿಕ ಬೆಳವಣಿಗೆ ಕಂಡಿದ್ದರೆ, ಕರ್ನಾಟಕ ರೂ. 14,395 ಕೋಟಿ ಸಂಗ್ರಹಿಸಿದ್ದು ಶೇ.10ರಷ್ಟು ಆರ್ಥಿಕ ಬೆಳವಣಿಗೆ ಕಂಡಿದೆ. ಆ ಮೂಲಕ ನಮ್ಮ ರಾಜ್ಯ ಪ್ರಥಮ ಸ್ಥಾನದಲ್ಲಿ ಇದೆ ಎನ್ನುವುದು ಹೆಮ್ಮೆಯ ವಿಷಯ. ಇದು ಹೀಗೆಯೇ ಮುಂದುವರಿಯಲಿ ಎಂದು ಆಶಿಸೋಣ.

► ಮುನಿಯಪ್ಪ ಎನ್.ಕೆ., ಚಿಕ್ಕಬಳ್ಳಾಪುರ

ಸಂಪಾದಕರು :
ಪುಂಡಲಿಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.